

**ಕರ್ನಾಟಕ ಸರ್ಕಾರ  
(ವಾಣಿಜ್ಯ ತೆರಿಗೆಗಳ ಇಲಾಖೆ)**

ಸಂಖ್ಯೆ:ವಾತೆಜಂಆ(ಅ)/ವಿ.3/ವಾಶಾ/ಸಿ.ಆರ್-7/2021-22

೨-ಸಂಖ್ಯೆ: 1185/21-22

ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರವರ ಕಛೇರಿ (ಆಡಳಿತ)

ವಿ.ಸ & ಸೇ. ತೆ-3, ಬಿ-ಬ್ಲಾಕ್, ಟಿ.ಟಿ.ಎಂ.ಸಿ.,

2ನೇ ಮಹಡಿ, ಶಾಂತಿನಗರ, ಬೆಂಗಳೂರು-27

ದೂರವಾಣಿ: 080-22221048, ದಿನಾಂಕ:10.01.2022

**ಟೆಂಡರ್ ಪ್ರಕಟಣೆ**

ವಿಷಯ: ಟೆಂಡರ್ ಮುಖಾಂತರ ಅಧಿಕೃತ ಟ್ರಾವೆಲ್ ಏಜೆನ್ಸಿ / ಸಂಸ್ಥೆ/ ಮಾಲೀಕರೇ ವಾಹನ ಚಾಲಕರಾಗಿರುವವರಿಂದ ಒಂದು ಖಾಸಗಿ ವಾಹನದ ಸೇವೆಯನ್ನು ಪಡೆಯುವ ಕುರಿತು.

- ಉಲ್ಲೇಖ: 1. ಫನ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ/96/ಶಿವಾನಿ/2012, ದಿನಾಂಕ:23/08/2012.  
2. ಮಾನ್ಯ ವಾಣಿಜ್ಯ ತೆರಿಗೆಗಳ ಆಯುಕ್ತರ ಪತ್ರ ಸಂಖ್ಯೆ ವಿಹೆಚ್‌ಟಿ/ಸಿಆರ್-07/2015-16. ದಿನಾಂಕ:07.01.2022.

\*\*\*\*\*

ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು(ಆಡಳಿತ), ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಕಛೇರಿ-3, ಶಾಂತಿನಗರ, ಬೆಂಗಳೂರು-27 ಇವರು ವಿಭಾಗದ ಕಛೇರಿಯ ಉಪಯೋಗಕ್ಕಾಗಿ 01 ಖಾಸಗಿ ವಾಹನವನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ಪಡೆಯಲು ಉಲ್ಲೇಖಿತ(2)ರ ಮಾನ್ಯ ಆಯುಕ್ತರವರ ಪತ್ರದಲ್ಲಿ ಅನುಮತಿಯನ್ನು ನೀಡಲಾಗಿರುತ್ತದೆ.


ಅಧಿಕೃತ ಟ್ರಾವೆಲ್ ಏಜೆನ್ಸಿ/ ಸಂಸ್ಥೆ/ ಮಾಲೀಕರೇ ವಾಹನ ಚಾಲಕರಾಗಿರುವವರಿಂದ ಇಲಾಖೆಯ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ದ್ವಿ-ಲಕೋಟಿ ಪದ್ಧತಿಯಲ್ಲಿ ಟೆಂಡರ್‌ನ್ನು ಆಹ್ವಾನಿಸಲಾಗಿದ್ದು, ಆಸಕ್ತಿಯುಳ್ಳವರು ಅರ್ಜಿಯನ್ನು ಕಛೇರಿಗೆ ಈ ಕೆಳಕಂಡ ವಿವರಗಳೊಂದಿಗೆ ಸಲ್ಲಿಸಬಹುದಾಗಿರುತ್ತದೆ.

1. ಅರ್ಜಿ ಸಲ್ಲಿಸುವ ವಿಧ : ದ್ವಿ-ಲಕೋಟಿ ಪದ್ಧತಿ
2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ದಿನಾಂಕ: 13-01-2022 ಸಂಜೆ 4.00 ಗಂಟೆಗೆ
3. ಲಕೋಟಿ ತೆರೆಯುವ ದಿನಾಂಕ : ದಿನಾಂಕ: 13-01-2022 ಸಂಜೆ 5.00 ಗಂಟೆಗೆ
4. ವಾಹನದ ಮಾದರಿ: : 2015 ಮತ್ತು ನಂತರದ ಖಾಸಗಿ ವಾಹನ.
5. ಮಾಸಿಕ ಬಾಡಿಗೆಯ ಗರಿಷ್ಠ ಮೊತ್ತ : ಮಾಸಿಕ ಬಾಡಿಗೆಯ ಗರಿಷ್ಠ ಮೊತ್ತ ರೂ. 25,000/-.

6. ವಾಹನದ ಗುತ್ತಿಗೆ ಸೇವಾ ಅವಧಿ: ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಈ ವಿಭಾಗಕ್ಕೆ ಒದಗಿಸುವ ಕಾಲಮಿತಿಯು ದಿನಾಂಕ: 17-01-2022 ರಿಂದ 31/03/2022ರವರೆಗೆ ಇರುತ್ತದೆ, ಅಗತ್ಯವಿದ್ದರೆ ಇವೇ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಅಥವಾ ಇನ್ನೂ ಹೆಚ್ಚಿನ ಷರತ್ತುಗಳ ಜೊತೆಗೆ ಒಂದು ತ್ರೈಮಾಸಿಕದ ಅವಧಿಗೆ ವಾಹನ ಮಾಲೀಕರು ಮತ್ತು ಈ ಇಲಾಖೆಯ ಆಯುಕ್ತರ ಲಿಖಿತ ಇಚ್ಛೆಯ ಮೇರೆಗೆ ಮುಂದುವರಿಸಬಹುದಾಗಿದೆ. ಇದಕ್ಕೂ ಮೊದಲು ಕರಾರು ರದ್ದುಗೊಳಿಸುವ ಹಕ್ಕು ಮಾನ್ಯ ಆಯುಕ್ತರು / ಜಂಟಿ ಆಯುಕ್ತರವರದ್ದಾಗಿರುತ್ತದೆ.

**7. ಅರ್ಜಿದಾರರು ಕಛೇರಿಗೆ ಸಲ್ಲಿಸಬೇಕಾದ ನಮೂನೆಯ ವಿವರಗಳು:**

- ಅ. ಅರ್ಜಿದಾರರ ಹೆಸರು:  
ಅರ್ಜಿದಾರರ ಹೆಸರು ದಪ್ಪ ಅಕ್ಷರಗಳಲ್ಲಿ, ಅರ್ಜಿದಾರರ ವಿಳಾಸ ಹಾಗೂ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರಗಳು.

  
ಪಾ.ತೆ.ಜಂ.ಆ.(ಅ)